



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಬುಧವಾರ, ೦೮, ಮಾರ್ಚ್, ೨೦೨೩(ಫಾಲ್ಗುಣ, ೧೭, ಶಕವರ್ಷ, ೧೯೪೪) BENGALURU, WEDNESDAY, 08, MARCH, 2023(PHALGUNA, 17, SHAKAVARSHA, 1944)	ಸಂ. ೯೮ No. 98
---------------------	---	------------------

ಕರ್ನಾಟಕ ಸರ್ಕಾರದ ನಡವಳಿಕೆಗಳು

ವಿಷಯ: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಕಲ್ಪಿಸಿರುವ ವಿವಿಧ ಸಮತಳ ಮೀಸಲಾತಿಗಳನ್ನು ಅನುಷ್ಠಾನಗೊಳಿಸಲು ರೋಸ್ಟರನ್ನು ನಿಗದಿಪಡಿಸುವ ಬಗ್ಗೆ.

ಓದಲಾಗಿದೆ:

- (1) ದಿನಾಂಕ: 20.06.1995ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 8 ಸೆಹಿಮ 95.
- (2) ದಿನಾಂಕ: 22.11.2002ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 97 ಸೆನೆನಿ 2002.
- (3) ದಿನಾಂಕ: 04.01.2008ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 53 ಸೆನೆನಿ 2007.
- (4) ದಿನಾಂಕ: 08.01.2016ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 143 ಸೆನೆನಿ 2015.
- (5) ದಿನಾಂಕ: 25.09.2020ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 149 ಸೆನೆನಿ 2020.
- (6) ದಿನಾಂಕ: 14.07.2021ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 179 ಸೆನೆನಿ 2020.
- (7) ದಿನಾಂಕ: 23.10.2022ರ ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವ್ಯಶಾಇ 29 ಶಾಸನ 2022.
- (8) ದಿನಾಂಕ 28.12.2022ರ ಸರ್ಕಾರದ ಆದೇಶ ಸಂಖ್ಯೆ ಸಿಆಸುಇ 01 ಸೆಹಿಮ 2022.

ಪ್ರಸ್ತಾವನೆ:

ಮೇಲೆ (1)ರಲ್ಲಿ ಓದಲಾದ ದಿನಾಂಕ: 20.06.1995ರ ಸರ್ಕಾರದ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಭಾರತ ಸಂವಿಧಾನದ ಅನುಚ್ಛೇದ 16(4) ರ ಪ್ರಕಾರ ಅಳವಡಿಸಿಕೊಳ್ಳಬೇಕಾದ ಮೀಸಲಾತಿ ವಿಧಾನ ಮತ್ತು ಅದನ್ನು ಅನುಷ್ಠಾನಗೊಳಿಸಲು ಅನುಸರಿಸಬೇಕಾದ 100 ಬಿಂದುಗಳ ಒಂದು ರೋಸ್ಟರನ್ನು ನಿಗದಿಪಡಿಸಲಾಗಿರುತ್ತದೆ.

2. ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ನೇರ ಮೀಸಲಾತಿ (vertical reservation)ಯ ಜೊತೆಗೆ ಈ ಕೆಳಕಂಡಂತೆ ಸಮತಳ ಮೀಸಲಾತಿಗಳ (horizontal reservation) ಆಸ್ಪದವನ್ನು ಮೇಲೆ (2), (3), (4), (5) ಮತ್ತು (6)ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ನಿಗದಿಪಡಿಸಿ ಆದೇಶಿಸಲಾಗಿರುತ್ತದೆ :-

(೧)

ಕ್ರ. ಸಂ.	ಸಮತಳ ಮೀಸಲಾತಿಯ ವರ್ಗ	ಸಮತಳ ಮೀಸಲಾತಿಯ ಶೇಕಡವಾರು	ಸಮತಳ ಮೀಸಲಾತಿಯ ಆಸ್ಪದವನ್ನು ಕಲ್ಪಿಸಿರುವ ನಿಯಮ / ಅಧಿನಿಯಮ
(1)	(2)	(3)	(4)
1	ಮಾಜಿ ಸೈನಿಕರು	ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ಶೇಕಡಾ 10 ರಷ್ಟು	ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 9ರ ಉಪ ನಿಯಮ (1)
2	ಅಂಗವೈಕಲ್ಯವನ್ನುಳ್ಳ ವ್ಯಕ್ತಿಗಳು (persons with disabilities)	1. ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ಶೇಕಡಾ 5 ರಷ್ಟು. 2. ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ಶೇಕಡಾ 4 ರಷ್ಟು.	1977ರ ನಿಯಮಗಳ ನಿಯಮ 9ರ ಉಪ ನಿಯಮ (1ಎ).
3	ಯೋಜನೆಗಳಿಂದ ನಿರ್ವಹಿಸಿರದವರು	ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ಶೇಕಡಾ 5 ರಷ್ಟು	1977ರ ನಿಯಮಗಳ ನಿಯಮ 9 ರ ಉಪ ನಿಯಮ (1ಎಎ)
4	ಮಹಿಳೆಯರು	ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ಶೇಕಡಾ 33 ರಷ್ಟು.	1977ರ ನಿಯಮಗಳ ನಿಯಮ 9ರ ಉಪ ನಿಯಮ (1ಬಿ).
5	ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳು.	ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ಶೇಕಡಾ 5 ರಷ್ಟು.	1977ರ ನಿಯಮಗಳ ನಿಯಮ 9ರ ಉಪ ನಿಯಮ (1ಸಿ).
6	ತೃತೀಯ ಲಿಂಗಿಗಳು	ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ಶೇಕಡಾ 1 ರಷ್ಟು.	1977ರ ನಿಯಮಗಳ ನಿಯಮ 9ರ ಉಪ ನಿಯಮ (1ಡಿ)
7	ಗ್ರಾಮೀಣ ಅಭ್ಯರ್ಥಿಗಳು.	ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ಎಲ್ಲಾ ನೇರ ನೇಮಕಾತಿಯಲ್ಲಿ ಶೇಕಡಾ 25 ರಷ್ಟು.	ಕರ್ನಾಟಕ ಗ್ರಾಮೀಣ ಅಭ್ಯರ್ಥಿಗಳಿಗಾಗಿ (ರಾಜ್ಯ ಸಿವಿಲ್ ಸೇವೆಗಳಲ್ಲಿ) ನೇಮಕಾತಿಗಳ ಅಥವಾ ಹುದ್ದೆಗಳ ಮೀಸಲಾತಿ ಅಧಿನಿಯಮ, 2000.

3. ಮೇಲೆ (7)ರಲ್ಲಿ ಓದಲಾದ ದಿನಾಂಕ: 23.10.2022ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧ್ಯಾದೇಶ, 2022ನ್ನು ಹೊರಡಿಸಲಾಗಿದ್ದು, ಈ ಅಧ್ಯಾದೇಶವು

ದಿನಾಂಕ: 01.11.2022ರಿಂದ ಜಾರಿಗೆ ಬಂದಿರುತ್ತದೆ. ಈ ಅಧ್ಯಾದೇಶದಲ್ಲಿ ಅನುಸೂಚಿತ ಜಾತಿಗಳಿಗೆ ಮತ್ತು ಅನುಸೂಚಿತ ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗಾಗಿ ರಾಜ್ಯಾದೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಿಗೆ ಸಂಬಂಧಿಸಿದಂತೆ ಮೀಸಲಾತಿಯನ್ನು ಶೇಕಡ 15 ರಿಂದ ಶೇಕಡ 17 ಕ್ಕೆ ಹಾಗೂ ಶೇಕಡ 3 ರಿಂದ ಶೇಕಡ 7 ಕ್ಕೆ ಅನುಕ್ರಮವಾಗಿ ಹೆಚ್ಚಿಸಲಾಗಿರುತ್ತದೆ.

4. ಸದರಿ ಅಧ್ಯಾದೇಶದಲ್ಲಿ ಪರಿಷ್ಕರಿಸಿದ ಮೀಸಲಾತಿ ಪ್ರಮಾಣದ ಹಿನ್ನೆಲೆಯಲ್ಲಿ, ಮೇಲೆ (1) ರಲ್ಲಿ ಓದಲಾದ, ದಿನಾಂಕ 20.06.1995ರ ಆದೇಶದಲ್ಲಿ ನಿಗದಿಪಡಿಸಿದ್ದ ರೋಸ್ಟರನ್ನು ಪರಿಷ್ಕರಿಸಿ, ಮೇಲೆ (8) ರಲ್ಲಿ ಓದಲಾದ ದಿನಾಂಕ: 28.12.2022 ಆದೇಶದಲ್ಲಿ ಮಾರ್ಪಡಿಸಿದ ರೋಸ್ಟರನ್ನು ಗೊತ್ತುಪಡಿಸಲಾಗಿದೆ.

5. ಮೇಲೆ ವಿವರಿಸಿದ ಹಿನ್ನೆಲೆಯಲ್ಲಿ, ಮೇಲೆ (2) ಮತ್ತು (3)ರಲ್ಲಿ ಓದಲಾದ ದಿನಾಂಕ: 22.11.2002 ಮತ್ತು ದಿನಾಂಕ: 4.1.2008ರ ಸರ್ಕಾರಿ ಆದೇಶದ ಅನುಬಂಧದಲ್ಲಿ ನಿಗದಿಪಡಿಸಿರುವ 20 ಬಿಂದುಗಳ ರೋಸ್ಟರಿನ ಬದಲಾಗಿ ಕ್ರೋಢೀಕೃತ 100 ಬಿಂದುಗಳ ರೋಸ್ಟರನ್ನು ನಿಗದಿಪಡಿಸಲು ಈ ಕೆಳಕಂಡ ಆದೇಶ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 02 ಸೆಹಿಮ 2023,

ಬೆಂಗಳೂರು, ದಿನಾಂಕ: 08.03.2023

6. ಪ್ರಸ್ತಾವನೆಯಲ್ಲಿ ವಿವರಿಸಲಾದ ಹಿನ್ನೆಲೆಯಲ್ಲಿ, ಮೇಲೆ (2) ಮತ್ತು (3)ರಲ್ಲಿ ಓದಲಾದ ದಿನಾಂಕ: 22.11.2002 ಮತ್ತು ದಿನಾಂಕ: 4.1.2008ರ ಆದೇಶಗಳ ಅನುಬಂಧದಲ್ಲಿ ಪ್ರತಿ ನೇರ ಮೀಸಲಾತಿ ಪ್ರವರ್ಗದಡಿ (under each category of vertical reservation) ನಿಗದಿಪಡಿಸಿರುವ 20 ಬಿಂದುಗಳ ರೋಸ್ಟರನ್ನು, ಈ ಆದೇಶದ ಅನುಬಂಧದಲ್ಲಿರುವ 100 ಬಿಂದುಗಳ ಕ್ರೋಢೀಕೃತ ರೋಸ್ಟರಿಂದ ಈ ಮೂಲಕ ಪ್ರತಿಸ್ಥಾಪಿಸಲಾಗಿದೆ. **ಪ್ರತಿ ನೇರ ನೇಮಕಾತಿ ಮೀಸಲಾತಿ ಪ್ರವರ್ಗದಡಿ (under each category of vertical reservation) ಪ್ರತ್ಯೇಕವಾಗಿ ಸಮತಳ ಮೀಸಲಾತಿಯನ್ನು ಅನುಸರಿಸಲು ಸದರಿ ರೋಸ್ಟರಿನಲ್ಲಿ ಆಸ್ಪದವನ್ನು ಕಲ್ಪಿಸಲಾಗಿದೆ.**

7. ನೇರ ನೇಮಕಾತಿಯ ಪ್ರತಿ ಸಂದರ್ಭದಲ್ಲಿ, ನೇರ ನೇಮಕಾತಿಗೆ ಲಭ್ಯವಾಗುವ ರಿಕ್ತಸ್ಥಾನಗಳಲ್ಲಿ ನೇರ ಮೀಸಲಾತಿ (vertical reservation)ಗೆ ಸಂಬಂಧಿಸಿದ, ಮೇಲೆ (4)ರಲ್ಲಿ ಓದಲಾದ ದಿನಾಂಕ: 28.12.2022ರ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 1 ಸೆಹಿಮ 2022 ರನ್ವಯ ರಿಕ್ತಸ್ಥಾನಗಳನ್ನು ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಾದ ಪ್ರವರ್ಗ-I , ಪ್ರವರ್ಗ-IIಎ , ಪ್ರವರ್ಗ-IIಬಿ, ಪ್ರವರ್ಗ-IIIಎ ಹಾಗೂ ಪ್ರವರ್ಗ-IIIಬಿ ಈ ವರ್ಗಗಳಿಗಾಗಿ ವಿಂಗಡಿಸಿಕೊಂಡು, ಈ ಪ್ರತಿಯೊಂದು ವರ್ಗಕ್ಕೆ ಪ್ರತ್ಯೇಕವಾಗಿ ಲಭ್ಯವಾಗುವ ರಿಕ್ತಸ್ಥಾನಗಳ ಸಮೂಹದಲ್ಲಿ, ಈ ಆದೇಶದ ಅನುಬಂಧದಲ್ಲಿ ಗೊತ್ತುಪಡಿಸಲಾದ 100 ಬಿಂದುಗಳ ರೋಸ್ಟರಿನಲ್ಲಿ ಮಾಜಿ ಸೈನಿಕರಿಗೆ, ಅಂಗವೈಕಲ್ಯವನ್ನುಳ್ಳ ವ್ಯಕ್ತಿಗಳಿಗೆ, ಯೋಜನೆಗಳಿಂದ ನಿರ್ವಹಿಸಿರದವರಿಗೆ, ಮಹಿಳೆಯರಿಗೆ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ, ತೃತೀಯ ಲಿಂಗಿಗಳಿಗೆ ಹಾಗೂ ಗ್ರಾಮೀಣ ಅಭ್ಯರ್ಥಿಗಳಿಗೆ ಗುರುತಿಸಿರುವ ಸ್ಥಾನಗಳನ್ನು ಸಮತಳ ಮೀಸಲಾತಿಯ ಪ್ರತಿಯೊಂದು ವರ್ಗಕ್ಕಾಗಿ ಗುರುತಿಸತಕ್ಕದ್ದು.

8. ನೇರ ನೇಮಕಾತಿಯ ಸಂದರ್ಭದಲ್ಲಿ, ಅಧಿಸೂಚಿಸಿದ ಅಂಗವೈಕಲ್ಯವನ್ನುಳ್ಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅಂತಹ ರಿಕ್ತಸ್ಥಾನಗಳನ್ನು ಮುಂದಿನ ನೇಮಕಾತಿಗೆ

ಮುಂದಕ್ಕೊಯ್ಯತಕ್ಕದ್ದು. ಮುಂದಿನ ನೇಮಕಾತಿಯಲ್ಲಿಯೂ, ಅಧಿಸೂಚಿತ ಅಂಗವೈಕಲ್ಯವನ್ನುಳ್ಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಆಯಾ ಪ್ರವರ್ಗದ ಇತರ ಅಂಗವೈಕಲ್ಯವನ್ನುಳ್ಳ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು. ಒಂದು ವೇಳೆ, ಯಾವುದೇ ಅಂಗವೈಕಲ್ಯವನ್ನುಳ್ಳ ಅಭ್ಯರ್ಥಿಗಳು ಲಭ್ಯರಾಗದಿದ್ದಲ್ಲಿ, ಆಯಾ ಪ್ರವರ್ಗದ ಇತರ ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು.

9. ನೇರ ನೇಮಕಾತಿಯ ಸಂದರ್ಭದಲ್ಲಿ, ಉಳಿದ ಸಮತಳ ಮೀಸಲಾತಿಗಳಾದ ಮಾಜಿ ಸೈನಿಕರಿಗೆ, ಯೋಜನೆಗಳಿಂದ ನಿರ್ವಹಿತರಾದವರಿಗೆ, ಮಹಿಳೆಯರಿಗೆ, ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ, ತೃತೀಯ ಲಿಂಗಿಗಳಿಗೆ ಹಾಗೂ ಗ್ರಾಮೀಣ ಅಭ್ಯರ್ಥಿಗಳಿಗೆ ಗುರುತಿಸಿರುವ ಸ್ಥಾನಗಳನ್ನು ಆ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು. ಒಂದು ವೇಳೆ, ಮಾಜಿ ಸೈನಿಕರಿಗೆ / ಯೋಜನೆಗಳಿಂದ ನಿರ್ವಹಿತರಾದವರಿಗೆ/ತೃತೀಯ ಲಿಂಗಿಗಳಿಗೆ ಸಂಬಂಧಿಸಿದ ಸಮತಳ ಮೀಸಲಾತಿ ವರ್ಗಕ್ಕೆ ಮೀಸಲಿರಿಸಿದ ರಿಕ್ತಸ್ಥಾನಗಳಿಗೆ ಎದುರಾಗಿ ಆ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಆ ರಿಕ್ತಸ್ಥಾನಗಳನ್ನು ಅದೇ ನೇರ ಮೀಸಲಾತಿ (vertical reservation) ಗೆ ಸೇರಿದ ಇತರ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು. ಮಹಿಳೆಯರಿಗೆ ಮೀಸಲಿರಿಸಿದ ರಿಕ್ತ ಸ್ಥಾನಗಳಿಗೆ ಎದುರಾಗಿ ಆ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಆ ರಿಕ್ತಸ್ಥಾನಗಳನ್ನು ಅದೇ ನೇರ ಮೀಸಲಾತಿ (vertical reservation) ಗೆ ಸೇರಿದ ಪುರುಷ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು. ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಮತ್ತು ಗ್ರಾಮೀಣ ಅಭ್ಯರ್ಥಿಗಳಿಗೆ ಗುರುತಿಸಿರುವ ಸ್ಥಾನಗಳನ್ನು ಆ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಂದಲೇ ಭರ್ತಿ ಮಾಡತಕ್ಕದ್ದು.

10. ಈ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತದೆ. ಈ ಆದೇಶವನ್ನು ಹೊರಡಿಸಿದ ನಂತರ ಯಾವುದೇ ನೇರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂದರ್ಭದಲ್ಲಿ **ದಿನಾಂಕ: 28.12.2022ರ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 1 ಸೆಹಿಮ 2022ರ ಅನುಬಂಧದಲ್ಲಿರುವ ರೋಸ್ಟರಿನ ಹಾಗೂ ಈ ಆದೇಶದ ಅನುಬಂಧದಲ್ಲಿ ಲಗತ್ತಿಸಿರುವ ರೋಸ್ಟರಿನ ಮೊದಲನೇ ಬಿಂದುವಿನಿಂದ ಪ್ರಾರಂಭಿಸತಕ್ಕದ್ದು.** ಆದರೆ, ಯಾವುದೇ ವೃಂದದ ಹುದ್ದೆಗಳಿಗೆ ಈಗಾಗಲೇ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿದ್ದಲ್ಲಿ ಮತ್ತು ಆ ನೇಮಕಾತಿ ಪ್ರಕ್ರಿಯೆಯು ಈ ಆದೇಶದ ದಿನಾಂಕದಂದು ಬಾಕಿ ಇದ್ದಲ್ಲಿ, ಅಂತಹ ನೇರ ನೇಮಕಾತಿ ಪ್ರಕ್ರಿಯೆಯನ್ನು ಮೇಲೆ (2)ರಲ್ಲಿ ಓದಲಾದ ದಿನಾಂಕ: 22.11.2002ರ ಸರ್ಕಾರದ ಆದೇಶದ ಅನುಬಂಧದಲ್ಲಿ ಗೊತ್ತುಪಡಿಸಿದ ರೋಸ್ಟರನ್ನು ಅನುಸರಿಸಿ ಪೂರ್ಣಗೊಳಿಸತಕ್ಕದ್ದು.

ಕರ್ನಾಟಕ ರಾಜ್ಯ ಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ವೀರಭದ್ರ)

ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ,
(ಸೇವಾ ನಿಯಮಗಳು-1).

ಅನುಬಂಧ

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 2 ಸೆಹಿಮ 2023, ದಿನಾಂಕ: 08.03.2023

01	ಇತರೆ	21	ಇತರೆ	41	ಇತರೆ	61	ಇತರೆ	81	ಇತರೆ
02	ಮ.ಅ	22	ಮ.ಅ	42	ಮ.ಅ	62	ಮ.ಅ	82	ಮ.ಅ
03	ಗ್ರಾ.ಅ.	23	ಗ್ರಾ.ಅ.	43	ಗ್ರಾ.ಅ.	63	ಗ್ರಾ.ಅ.	83	ಗ್ರಾ.ಅ.
04	ಅಂ.ವಿ.	24	ಅಂ.ವಿ.	44	ಅಂ.ವಿ.	64	ಅಂ.ವಿ.	84	ಅಂ.ವಿ.
05	ಮ.ಅ	25	ಮ.ಅ	45	ಮ.ಅ	65	ಮ.ಅ	85	ಮ.ಅ
06	ಗ್ರಾ.ಅ.	26	ಗ್ರಾ.ಅ.	46	ಗ್ರಾ.ಅ.	66	ಗ್ರಾ.ಅ.	86	ಗ್ರಾ.ಅ.
07	ಇತರೆ	27	ಇತರೆ	47	ಇತರೆ	67	ಇತರೆ	87	ಇತರೆ
08	ಮ.ಅ.	28	ಮ.ಅ.	48	ಮ.ಅ.	68	ಮ.ಅ.	88	ಮ.ಅ.
09	ಗ್ರಾ.ಅ.	29	ಗ್ರಾ.ಅ.	49	ಗ್ರಾ.ಅ.	69	ಗ್ರಾ.ಅ.	89	ಗ್ರಾ.ಅ.
10	ಮಾ.ಸೈ.	30	ಮಾ.ಸೈ.	50	ಮಾ.ಸೈ.	70	ಮಾ.ಸೈ.	90	ಮಾ.ಸೈ.
11	ಮ.ಅ	31	ಇತರೆ	51	ಮ.ಅ	71	ಇತರೆ	91	ಮ.ಅ
12	ಮ.ಅ	32	ಮ.ಅ	52	ಮ.ಅ	72	ಮ.ಅ	92	ಮ.ಅ
13	ಗ್ರಾ.ಅ.	33	ಗ್ರಾ.ಅ.	53	ಗ್ರಾ.ಅ.	73	ಗ್ರಾ.ಅ.	93	ಗ್ರಾ.ಅ.
14	ಕ.ಮಾ.ಅ.	34	ಕ.ಮಾ.ಅ.	54	ಕ.ಮಾ.ಅ.	74	ಕ.ಮಾ.ಅ.	94	ಕ.ಮಾ.ಅ.
15	ಮ.ಅ	35	ಮ.ಅ	55	ಮ.ಅ	75	ಮ.ಅ	95	ಮ.ಅ
16	ಗ್ರಾ.ಅ.	36	ಗ್ರಾ.ಅ.	56	ಗ್ರಾ.ಅ.	76	ಗ್ರಾ.ಅ.	96	ಗ್ರಾ.ಅ.
17	ಯೋ.ಅ.	37	ಯೋ.ಅ.	57	ಯೋ.ಅ.	77	ಯೋ.ಅ.	97	ಯೋ.ಅ.
18	ಮ.ಅ	38	ಮ.ಅ	58	ಮ.ಅ	78	ಮ.ಅ	98	ಮ.ಅ
19	ತ್ಯ.ಲಿಂ.	39	ಇತರೆ	59	ಇತರೆ	79	ಇತರೆ	99	ಇತರೆ
20	ಮಾ.ಸೈ.	40	ಮಾ.ಸೈ.	60	ಮಾ.ಸೈ.	80	ಮಾ.ಸೈ.	100	ಮಾ.ಸೈ.

ಟಿಪ್ಪಣಿ-1

ಮ.ಅ.	ಮಹಿಳಾ ಅಭ್ಯರ್ಥಿ
ಮಾ.ಸೈ.	ಮಾಜಿ ಸೈನಿಕರು
ಅಂ.ವಿ.	ಅಂಗವಿಕಲ ಅಭ್ಯರ್ಥಿ
ಯೋ.ಅ.	ಯೋಜನೆಗಳಿಂದ ನಿರಾಶ್ರಿತಗೊಂಡ ಅಭ್ಯರ್ಥಿ
ಗ್ರಾ.ಅ.	ಗ್ರಾಮೀಣ ಅಭ್ಯರ್ಥಿ
ಕ.ಮಾ.ಅ.	ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿ
ತ್ಯ.ಲಿಂ.	ತ್ಯತೀಯ ಲಿಂಗಿಗಳಿಗೆ

ಟಿಪ್ಪಣಿ-2

1. ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂದರ್ಭದಲ್ಲಿ, ಮೇಲಿನ ಸಮತಳ ಮೀಸಲಾತಿ ರೋಸ್ಟರಿನಲ್ಲಿ ಅಂಗವಿಕಲರಿಗೆ ಗುರುತಿಸಿರುವ 4, 24, 44, 64 ಮತ್ತು 84 ನೇ ಬಿಂದುಗಳಲ್ಲಿ 84ನೇ ಬಿಂದುವನ್ನು ಪರಿಗಣಿಸದೇ ಅದೇ ಪ್ರವರ್ಗಕ್ಕೆ ಸೇರಿದ ಇತರ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು.

2. ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂದರ್ಭದಲ್ಲಿ ಸಮತಳ ಮೀಸಲಾತಿ ರೋಸ್ಟರಿನಲ್ಲಿ ಯೋಜನೆಗಳಿಂದ ನಿರ್ವಹಿಸಿರದ ಅಭ್ಯರ್ಥಿಗಳಿಗೆ ಗುರುತಿಸಿರುವ ಬಿಂದುಗಳನ್ನು ಪರಿಗಣಿಸದೇ ಅದೇ ಪ್ರವರ್ಗಕ್ಕೆ ಸೇರಿದ ಇತರ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು.
